

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ



ಮಹಿಳಾ ಸಮೃದ್ಧಿ ಯೋಜನೆ (ವೈಯಕ್ತಿಕ)

- ಈ ಯೋಜನೆಯನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಘಟಕ ವೆಚ್ಚ ಗರಿಷ್ಠ ಮೊತ್ತ ರೂ.25000/-ವಾಗಿದ್ದು, ಇದರಲ್ಲಿ ರೂ.15000/- ಎನ್.ಎಸ್.ಸಿ.ಎಫ್.ಡಿ.ಸಿ ಯವರ ಅವಧಿಸಾಲವಾಗಿರುತ್ತದೆ. ಅವಧಿಸಾಲಕ್ಕೆ ಶೇ.5 ರಷ್ಟು ಬಡ್ಡಿಯನ್ನು ವಿಧಿಸಲಾಗುವುದು. ಉಳಿದ ರೂ.10000/- ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಇಲಾಖೆ, ಬಿ.ಬಿ.ಎಂ.ಪಿ, ಸಮಾಜ ಕಲ್ಯಾಣ ಹಾಗೂ ವಿಶೇಷ ಘಟಕ ಯೋಜನೆಯಡಿ ಇತರೆ ಇಲಾಖೆಗಳಲ್ಲಿ ಲಭ್ಯವಿರುವ ಸಹಾಯಧನವನ್ನು ಪಡೆದು ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿ ಸಣ್ಣಪುಟ್ಟ ಆರ್ಥಿಕ ಚಟುವಟಿಕೆ ಪ್ರಾರಂಭಿಸಲು ಅವಕಾಶವಿರುತ್ತದೆ.

ಮಹಿಳಾ ಸಮೃದ್ಧಿ ಯೋಜನೆ	
ಘಟಕ ವೆಚ್ಚ	ರೂ. 25,000/-
ಇತರೆ ಇಲಾಖೆಗಳ ಸಹಾಯಧನ	ರೂ.10000/-
ಅವಧಿಸಾಲ	ರೂ. 15,000/- (ಶೇ. 4 ರ ಬಡ್ಡಿ) ನಿಗದಿ ಮಾಡಿದ 36 ಮಾಸಿಕ ಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.

ಸೌಲಭ್ಯ ಪಡೆಯಲು ಫಲಾಪೇಕ್ಷಿಗಳಿಗೆ ಇರಬೇಕಾದ ಅರ್ಹತೆಗಳು:-

- ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯಾಗಿರಬೇಕು.
- ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯವನ್ನು ಪಡೆದಿರಬಾರದು ಹಾಗೂ ಬ್ಯಾಂಕ್ ಗಳಲ್ಲಿ ಸುಸ್ತಿದಾರರಾಗಿರಬಾರದು.
- ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು.
- ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ.22,000 ಮೀರಿರಬಾರದು.
- ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರ್ಕಾರಿ ನೌಕರಿಯಲ್ಲಿರಬಾರದು. .
- ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :-

- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ರೇಷನ್ ಕಾರ್ಡ್
- ಗುರುತಿನ ಚೀಟಿ (ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಡ್ರೈವಿಂಗ್‌ಲೈಸೆನ್ಸ್/ಪಾನ್‌ಕಾರ್ಡ್/ಭಾವಚಿತ್ರವಿರುವ ಬ್ಯಾಂಕ್ ಪಾಸ್‌ಪುಸ್ತಕ/ಪಾಸ್‌ಪೋರ್ಟ್)
- ಪಾಸ್‌ಪೋರ್ಟ್ ಸೈಜ್ ಅಳತೆಯ ಇತ್ತೀಚಿನ ಭಾವಚಿತ್ರ -2.

ಫಲಾನುಭವಿಗಳ ಆಯ್ಕೆ ವಿಧಾನ ಹಾಗೂ ಯೋಜನೆ ಅನುಷ್ಠಾನದ ವಿವಿಧ ಹಂತಗಳು:-

- ಸ್ವೀಕರಿಸಿದ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ಪಟ್ಟಿ ಮಾಡಿ, ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗುವುದು.
- ಆಯ್ಕೆಯಾದ ಅರ್ಜಿಗಳನ್ನು ಪುನಃ ಉಪ ಸಮಿತಿ, ನಿಗಮದ ಕೇಂದ್ರ ಕಛೇರಿ ಬೆಂಗಳೂರು ಇಲ್ಲಿಗೆ ಆಯ್ಕೆ ಮತ್ತು ಸಾಲ ಮಂಜೂರಾತಿಗೆ ಕಳುಹಿಸಿ ಕೊಡಲಾಗುವುದು. ಉಪ ಸಮಿತಿಯಿಂದ ಆಯ್ಕೆಯಾದ ಪ್ರಕರಣಗಳಿಗೆ ಕೇಂದ್ರ ಕಛೇರಿಯಿಂದ ಸಾಲ ಮಂಜೂರಾತಿ ಆದೇಶ ನೀಡಲಾಗುವುದು.
- ಕೇಂದ್ರ ಕಛೇರಿಯಿಂದ ಸಾಲ ಮಂಜೂರಾತಿ ಆದೇಶ ಬಂದ ನಂತರ ಅವಧಿಸಾಲ ಮತ್ತು ಬೀಜಧನ ಸಾಲದ ಮೊತ್ತಕ್ಕೆ ಸಂಬಂಧಿಸಿದಂತೆ ಛಾಪಾ ಕಾಗದದಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
- ನಿಗಮದ ಜಿಲ್ಲಾ ಕಛೇರಿಯಿಂದ ಹಣ ಬಿಡುಗಡೆ ಮಾಡಲಾಗುವುದು.
- ನಿಗದಿ ಪಡಿಸಿದ ಕಂತುಗಳಲ್ಲಿ ಫಲಾನುಭವಿಗಳು ಅವಧಿ ಸಾಲವನ್ನು ಮಾತ್ರ ಮರುಪಾವತಿ ಮಾಡಬೇಕು.